



ಕರ್ನಾಟಕ ಸರ್ಕಾರ

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಸನ

**SRI CHAMARAJENDRA HOSPITAL CAMPUS, HASSAN**

Website: www.hims-hassan.org Phone/Fax No.08172-231699, 231599, Email:directorhims@yahoo.com



ಸಂಖ್ಯೆ : ಹಿಮ್/ಸಿವಿಲ್/L-4/32/2021-22

ದಿನಾಂಕ: 29.09.2021

### ಕೊಟೇಶನ್ ಅಧಿಸೂಚನೆ

ವಿಷಯ: ಸಂಸ್ಥೆಯ ಉಪನ್ಯಾಸಕ ಕೊಠಡಿ ಸಂಖ್ಯೆ-4 ರಲ್ಲಿನ ಮೆಟ್ಟಿಲುಗಳ ಗ್ಲೇಜಿಂಗ್ ಜಾಗದಲ್ಲಿ ವುಡ್‌ವರ್ಕ್ ಮಾಡುವ ಬಗ್ಗೆ.

ಉಲ್ಲೇಖ: ಉಪನ್ಯಾಸಕ ಕೊಠಡಿಗಳ ಮೇಲ್ವಿಚಾರಕರು, ಹಿಮ್, ಹಾಸನ.ರವರ ಮನವಿ ಪತ್ರ  
ದಿನಾಂಕ: 21.08.2021

\*--\*

ಸಂಸ್ಥೆಯ ಉಪನ್ಯಾಸಕ ಕೊಠಡಿ ಸಂಖ್ಯೆ-4 ರಲ್ಲಿನ ಮೆಟ್ಟಿಲುಗಳ ಗ್ಲೇಜಿಂಗ್ ಜಾಗದಲ್ಲಿ ವುಡ್‌ವರ್ಕ್ ಮಾಡುವ ಸಂಬಂಧ, ಅಧಿಕೃತ ಸಂಸ್ಥೆಗಳಿಂದ ದರಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಈ ಕೆಳಗಿನ ಷರತ್ತಿಗೊಳಪಟ್ಟು ತಮ್ಮ ದರಗಳನ್ನು ಈ ಅಧಿಸೂಚನೆ ಜೊತೆಗೆ ಲಗತ್ತಿಸಿದ ನಮೂನೆ (Formate of Quotations) ನಲ್ಲಿ ದಿನಾಂಕ: 07.10.2021 ರಂದು ಸಾಯಂಕಾಲ : 5.00 ಗಂಟೆಯ ಒಳಗಾಗಿ ಈ ಕಛೇರಿಗೆ ತಲುಪುವಂತೆ ಸಲ್ಲಿಸತಕ್ಕದ್ದು.

ಕ್ರ ಸ	ವಿವರ
01	02
1	75 ಅಡಿಗಳಷ್ಟು ವುಡ್‌ವರ್ಕ್

#### ದರಪಟ್ಟಿ ಸಲ್ಲಿಸುವ ಸಂಸ್ಥೆಗಳಿಗೆ ಷರತ್ತು ಹಾಗೂ ನಿಬಂಧನೆಗಳು

1. ತಾವು ನಮೂದಿಸಿದ ದರವು ಯಾವುದೇ ಕಾರಣಕ್ಕೂ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿಗೆ ಯಾಗಿರಕೂಡದು.
2. ಸದರಿ ದರಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕರಿಸುವ ಹಕ್ಕನ್ನು ನಿರ್ದೇಶಕರು, ಹಿಮ್, ಹಾಸನ ಇವರಿಗೆ ಕಾಯ್ದಿರಿಸಲಾಗಿದೆ.
3. ಸದರಿ ವಸ್ತುಗಳ ಖರೀದಿಯು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮ 1999ರ ಮತ್ತು 2000 ನಿಯಮಗಳಿಗೆ ಒಳಪಟ್ಟಿರುತ್ತದೆ.
4. ದರಪಟ್ಟಿಯೊಂದಿಗೆ ಕಡ್ಡಾಯವಾಗಿ ಸಂಸ್ಥೆಯ ನೋಂದಾಣಿ (Registration) ಪ್ರತಿ, GST ನೋಂದಾಣಿ ಮತ್ತು ಪಾನ್ ಕಾರ್ಡ್ ಪ್ರತಿಗಳನ್ನು ಲಗತ್ತಿಸತಕ್ಕದ್ದು.
5. ಮೂಲ ತಯಾರಿಕರಿಂದ ಪಡೆದ ಪರವಾನಗೆ ಪತ್ರ.
6. ಸೀಲು ಮಾಡಿದ ಲಕೋಟೆಯ ಮೇಲೆ "Quotation ಸಂಸ್ಥೆಯ ಉಪನ್ಯಾಸಕ ಕೊಠಡಿ ಸಂಖ್ಯೆ-4 ರಲ್ಲಿನ ಮೆಟ್ಟಿಲುಗಳ ಗ್ಲೇಜಿಂಗ್ ಜಾಗದಲ್ಲಿ ವುಡ್‌ವರ್ಕ್ ಮಾಡುವ ಬಗ್ಗೆ" ಎಂದು ತಪ್ಪದೆ ನಮೂದಿಸತಕ್ಕದ್ದು.

ನಿರ್ದೇಶಕರು ಹಾಗೂ ಡೀನ್,  
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,  
ಹಾಸನ.

29/9/2021

ಪ್ರತಿಯನ್ನು ಈ ಕೆಳಕಂಡ ಅಧಿಕಾರಿಗಳ ಮಾಹಿತಿಗಾಗಿ ಹಾಗೂ ವ್ಯಾಪಕ ಪ್ರಚಾರಕ್ಕಾಗಿ ವಂದನೆಗಳೊಂದಿಗೆ ಸಲ್ಲಿಸಲಾಗುತ್ತಿದೆ.

1. ಜಿಲ್ಲಾಧಿಕಾರಿಗಳು, ಹಾಸನ ಜಿಲ್ಲೆ, ಹಾಸನ.
2. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಹಾಸನ.
3. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಹಾಸನ.
4. ತಹಶೀಲ್ದಾರರು/ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಸನ.
5. ಕಾರ್ಯಪಾಲಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಹಾಸನ ವಿಭಾಗ ಹಾಸನ.
6. ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಹಕರ ಮಹಾಮಂಡಳಿ ನಿಯಮಿತ ನಂ5, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18, ಇವರಿಗೆ ರವಾನಿಸುತ್ತಾ ನಿಗದಿತ ದಿನಾಂಕದ ಒಳಗಾಗಿ ತರ್ಮಮ ದರಗಳನ್ನು ಸಲ್ಲಿಸಲು ಕೋರಿದೆ.
7. ಸೂಚನಾಫಲಕ , ಹೊಸ ಬೋಧಕ ಆಸ್ಪತ್ರೆ, ಹಿಮ್ಸ್, ಹಾಸನ ಮತ್ತು ವೈದ್ಯಕೀಯ ಕಾಲೇಜು, ಹಿಮ್ಸ್, ಹಾಸನ.
8. ಉಪನ್ಯಾಸಕ ಕೊಠಡಿಗಳ ಮೇಲ್ವಿಚಾರಕರು, ಹಿಮ್ಸ್, ಹಾಸನ.

### FORMATE OF QUOTATION

Sl. No.	Description of Goods / Equipment	Brief Specification	Quantity	Unit rate (Rs.)	Total amount (in Figure)
1					
2					
3					
4					
5					
6					

(Note: Price of the Items quoted including all charges)

Gross Total cost: Rs. \_\_\_\_\_ (In figure)

Rs. \_\_\_\_\_ (In words)

1) We agree to supply the above goods in accordance with the technical specifications for a total contract price of Rs. \_\_\_\_\_ (in figures) (Rs. \_\_\_\_\_ (in words), within the period specified in the invitation for quotation.

2) We also confirm that the normal commercial warranty /guarantee of \_\_\_\_\_ months shall apply to the offered goods.

Name: \_\_\_\_\_

Signature: \_\_\_\_\_

Date: \_\_\_\_\_